



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಸೋಮವಾರ, ೦೧, ಫೆಬ್ರವರಿ, ೨೦೨೧(ಮಾಘ, ೧೨, ಶಕವರ್ಷ ೧೯೪೨) Bengaluru, MONDAY, 01, FEBRUARY, 2021(MAGHA, 12, ShakaVarsha 1942)	ನಂ. ೧೬೩ No. 163
------------------------	---	--------------------

KARNATAKA LEGISLATIVE ASSEMBLY

FIFTEENTH LEGISLATIVE ASSEMBLY

NINTH SESSION

THE KARNATAKA MUNICIPALITIES (SECOND AMENDMENT) BILL, 2021

(LA Bill No. 07 of 2021)

A Bill further to amend the Karnataka Municipalities Act, 1964.

Whereas it is expedient further to amend the Karnataka Municipalities Act, 1964 (Karnataka Act 22 of 1964) for the purposes hereinafter appearing;

Be it enacted by the Karnataka State Legislature in the seventy second year of the Republic of India as follows, namely:-

1. Short title and commencement.- (1) This Act may be called the Karnataka Municipalities (Second Amendment) Act, 2021.

(2) It shall be deemed to have come into force with effect from the 19th day of January, 2021.

2. Amendment of section 101.- In the Karnataka Municipalities Act, 1964 (Karnataka Act 22 of 1964) (hereinafter referred to as the principal Act), in section 101,-

(i) in sub-section (2),-

(a) in clause (b), for the figures, words and brackets “0.3 percent (rupees three per thousand)” and “one percent (rupees ten per thousand)”, the figures, words and brackets “0.2 percent (rupees two per thousand)” and “1.5 percent (rupees fifteen per thousand)” shall respectively be substituted.

(೧)

(b) in clause (c),-

(i) the words “measuring not above one thousand square meters” shall be omitted ; and

(ii) for the figures, words and brackets “0.1 percent (rupees one per thousand)” the figures, words and brackets “0.2 percent (rupees two per thousand)” shall be substituted.

(c) clause (d) and (e) shall be omitted.

(ii) in sub-section (3), for the second proviso, the following shall be substituted, namely:-

“Provided further that, the vacant land appurtenant to the building, up to one thousand square feet shall be exempted and more than one thousand square feet shall be levied with property tax on vacant land in accordance with clause (c) of sub-section (2).”

3. Amendment of section 102.- In section 102 of the principal Act,

(i) in sub-section (1),-

(a) after the words “having regard to the”, the word “prevailing” shall be inserted; and

(b) for the words “fifty percent of the market value guidelines”, the words “twenty five percent of the prevailing market value guidelines” shall be substituted.

(ii) in sub-section (2), for the words “fifty percent of the market value guidelines”, the words “twenty five percent of the prevailing market value guidelines” shall be substituted.

4. Substitution of section 102A.- For section 102A of the principal Act, the following shall be substituted, namely:-

“102A. Enhancement of property tax.- (1) Notwithstanding anything contained in section 101 and 102 the property tax assessed and levied under either provision shall be assessed in year of revision of guidance value of property under section 45B of the Karnataka Stamps Act, 1957.

(2) The property tax shall stand enhanced by three percent for every financial year in which no revision of guidance value is made:

Provided that, the Municipal Council may enhance such property tax up to five percent for every financial year and different rate of enhancement may be made to different areas and different classes of buildings and lands.

Provided further that, nothing contained in this section shall be deemed to affect the power of the State Government to direct an earlier revision of property tax.

Explanation: “Financial year” shall mean the year commencing on the first day of April.”

5. Repeal and savings.- (1) The Karnataka Municipalities (Amendment) Ordinance, 2021 (Karnataka Ordinance 02 of 2021) is hereby repealed.

(2) Notwithstanding such repeal, anything done or any action taken under the principal Act, as amended by the said Ordinance, shall be deemed to have been done or taken under principal Act, as amended by this Act.

STATEMENT OF OBJECTS AND REASONS

It is considered necessary to amend the Karnataka Municipalities Act, 1964 (Karnataka Act 22 of 1964) in order to, -

(i) revise the existing property tax structure and provide a simplified property tax base;

(ii) improve the revenues of the Municipalities by linking the property tax base to the prevailing guidelines value under section 45B of the Karnataka Stamps Act, 1957; and

(iii) enable the State Government to become eligible for additional borrowing limit of 0.25 percent of GSDP (Gross State Domestic Product) for the year 2020-21, it is desirable to bring about property tax reforms for the purpose of strengthening Municipalities.

As the matter was urgent and both the Houses of the State Legislature were not in session, the Karnataka Municipalities (Amendment) Ordinance, 2021 (Karnataka Ordinance 02 of 2021) was promulgated to achieve the above object.

This Bill seeks to replace the above ordinance.

Hence, the Bill.

FINANCIAL MEMORANDUM

There is no extra expenditure involved in the proposed legislative measure.

EXPLANATORY STATEMENT AS REQUIRED BY SUB-RULE (1) OF RULE 80 OF THE RULES OF PROCEDURE AND CONDUCT OF BUSINESS IN THE KARNATAKA LEGISLATIVE ASSEMBLY.

It is considered necessary to amend the Karnataka Municipalities Act, 1964 (Karnataka Act 22 of 1964) in order to, -

- (i) revise the existing property tax structure and provide a simplified property tax base;
- (ii) improve the revenues of the Municipalities by linking the property tax base to the prevailing guidelines value under section 45B of the Karnataka Stamps Act, 1957; and
- (iii) enable the State Government to become eligible for additional borrowing limit of 0.25 percent of GSDP (Gross State Domestic Product) for the year 2020-21, it is desirable to bring about property tax reforms for the purpose of strengthening Municipalities.

As the matter was urgent and both the Houses of the State Legislature were not in session, the Karnataka Municipalities (Amendment) Ordinance, 2021 (Karnataka Ordinance 02 of 2021) was promulgated to achieve the above object.

N. NAGARAJA

Minister for Municipal Administration
& Sugarcane Development

M.K. VISHALAKSHI

Secretary (I/c)
Karnataka Legislative Assembly

ANNEXURE
**EXTRACT FROM THE KARNATAKA MUNICIPALITIES ACT, 1964.
(KARNATAKA ACT 22 OF 1964)**
XX**XX****XX**

101. Description and class of property tax.- (1) Unless exempted under this Act or any other law, property tax shall be levied every year on all buildings 2 [or vacant land or both situated within the municipal area.

(2) The property tax shall be levied in case of,-

(a) commercial building at such percentage not being less than 0.5 percent (rupees five per thousand) not more than three percent of taxable capital value of the building.

(b) residential building and buildings other than commercial at such percentage not being less than 0.3 percent (rupees three per thousand) and not more than one per cent (rupees ten per thousand) of taxable capital value of the building.

(c) vacant land measuring not above one thousand square meters, at not less than 0.1 per cent (rupees one per thousand) not more than 0.5 percent (rupees five per thousand) of taxable capital value of land.

(d) vacant land measuring above one thousand square meters but not above four thousand square meters, at not less than 0.025 per cent (rupees twenty five per lakh) and not more than 0.1 percent (rupees hundred per lakh) of taxable capital value of land.

(e) vacant land measuring above four thousand square meters, at not less than 0.01 per cent (rupees ten per lakh) not more than 0.1 percent (rupees one hundred per lakh) of taxable capital value of land.

(3) Subject to the minimum and the maximum rates specified in subsection (2), the Municipal Council shall, fix the property tax at such percentage of the taxable capital value of the buildings vacant land or both having regard to the location, type of construction of the building, nature of use to which the vacant land or building is put, area of the vacant land , plinth area of the building, age of the building and such other criteria as may be prescribed:

Provided that the percentage so fixed may be different in different areas and for different classes of buildings and lands.

Provided further that the land appurtenant to a building shall be exempted from levy of Property Tax.

XX**XX****XX**

102. Method of Assessment of property tax.- (1) The taxable capital value of the building shall be assessed together with the land occupied by it . The taxable capital value of such land shall be assessed having regard to the market value guidelines of properties published of the land notified by the Government under section 45B of the Karnataka Stamp Act, 1957 subject to such rules as may be prescribed, the taxable capital value of the building shall be equivalent of fifty percent of the market value guidelines of properties published under section 45B of the Karnataka Stamp Act, 1957 minus depreciation at the time of assessment as may be notified by the Government from time to time

(2) The taxable capital value of the vacant land shall be equivalent of fifty percent of the market value guidelines of properties published of the land notified by the Government under section 45B of the Karnataka Stamp Act, 1957.

102A. Enhancement of property tax.- Notwithstanding anything contained in section 101 and 102 the property tax assessed and levied under either provision shall not be assessed each year thereafter but shall stand enhanced by 15 percent once in every three years commencing from the financial year 2005-2006:

Provided that the Municipal Council may enhance such property tax once in three years and different rates of enhancement may be made to different areas and different classes of buildings and lands:

Provided further that the non assessment of property tax under this section during the block period of three years shall not be applicable to a building in respect of which there is any addition, alteration or variation to it.

Provided also that nothing contained in this section shall be deemed to affect the power of State Government to direct an earlier revision of property tax.

XX**XX****XX**

ಕರ್ನಾಟಕ ವಿಧಾನಸಭೆ
ಹದಿನೈದನೇ ವಿಧಾನಸಭೆ
ಒಂಭತ್ತನೇ ಅಧಿವೇಶನ

ಕರ್ನಾಟಕ ಪೌರಸಭೆಗಳ (ಎರಡನೇ ತಿದ್ದುಪಡಿ) ವಿಧೇಯಕ, 2021

(2021ರ ವಿಧಾನಸಭೆಯ ವಿಧೇಯಕ ಸಂಖ್ಯೆ-07)

ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ನ್ನು (1964ರ ಕರ್ನಾಟಕ ಅಧಿನಿಯಮ 22) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೆರಡನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಪೌರಸಭೆಗಳ (ಎರಡನೇ ತಿದ್ದುಪಡಿ) ಅಧಿನಿಯಮ, 2021 ಎಂದು ಕರೆಯತಕ್ಕದ್ದು.

(2) ಇದು 19ನೇ ಜನವರಿ 2021ನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

2. 101ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ (1964ರ ಕರ್ನಾಟಕ ಅಧಿನಿಯಮ 22) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 101ನೇ ಪ್ರಕರಣದಲ್ಲಿ,-

(i) (2)ನೇ ಉಪಪ್ರಕರಣದಲ್ಲಿ,-

(ಎ) (ಬಿ) ಖಂಡದಲ್ಲಿ, "ಶೇಕಡಾ 0.3 ಕ್ಕಿಂತ (ಒಂದು ಸಾವಿರಕ್ಕೆ ಮೂರು ರೂಪಾಯಿಗಳು)" ಮತ್ತು "ಶೇಕಡಾ ಒಂದಕ್ಕಿಂತ (ಒಂದು ಸಾವಿರಕ್ಕೆ ಹತ್ತು ರೂಪಾಯಿಗಳು)" ಎಂಬ ಪದಗಳು, ಅಂಕಿಗಳು ಮತ್ತು ಆವರಣ ಚಿಹ್ನೆಗಳಿಗೆ "ಶೇಕಡಾ 0.2 ಕ್ಕಿಂತ (ಒಂದು ಸಾವಿರಕ್ಕೆ ಎರಡು ರೂಪಾಯಿಗಳು)" ಮತ್ತು "ಶೇಕಡಾ 1.5ಕ್ಕಿಂತ (ಒಂದು ಸಾವಿರಕ್ಕೆ ಹದಿನೈದು ರೂಪಾಯಿಗಳು)" ಎಂಬ ಪದಗಳು, ಅಂಕಿಗಳು ಮತ್ತು ಆವರಣ ಚಿಹ್ನೆಗಳನ್ನು ಅನುಕ್ರಮವಾಗಿ ಪ್ರತಿಯೋಜಿಸತಕ್ಕದ್ದು.

(ಬಿ) (ಸಿ) ಖಂಡದಲ್ಲಿ,-

(i) "ಒಂದು ಸಾವಿರ ಚದರ ಮೀಟರಿಗಿಂತ ಹೆಚ್ಚಿಲ್ಲದ ಅಳತೆಯ" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು; ಮತ್ತು

(ii) "ಶೇಕಡಾ 0.1 ಕ್ಕಿಂತ (ಸಾವಿರಕ್ಕೆ ಒಂದು ರೂಪಾಯಿಗಳು)" ಎಂಬ ಪದಗಳು, ಅಂಕಿಗಳು ಮತ್ತು ಆವರಣ ಚಿಹ್ನೆಗಳಿಗೆ "ಶೇಕಡಾ 0.2 ಕ್ಕಿಂತ (ಸಾವಿರಕ್ಕೆ ಎರಡು ರೂಪಾಯಿಗಳು)" ಎಂಬ ಪದಗಳು, ಅಂಕಿಗಳು ಮತ್ತು ಆವರಣ ಚಿಹ್ನೆಗಳನ್ನು ಪ್ರತಿಯೋಜಿಸತಕ್ಕದ್ದು.

(ಸಿ) (ಡಿ) ಮತ್ತು (ಇ) ಖಂಡಗಳನ್ನು ಬಿಟ್ಟುಬಿಡತಕ್ಕದ್ದು.

(ii) (3)ನೇ ಉಪಪ್ರಕರಣದಲ್ಲಿ ಎರಡನೇ ಪರಂತುಕಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"ಮತ್ತು ಪರಂತು ಕಟ್ಟಡಕ್ಕೆ ಹೊಂದಿಕೊಂಡಿರುವ ಒಂದು ಸಾವಿರ ಚದರಡಿಯವರೆಗಿನ ಖಾಲಿ ಭೂಮಿಗೆ ವಿನಾಯಿತಿಯನ್ನು ನೀಡತಕ್ಕದ್ದು ಮತ್ತು ಒಂದು ಸಾವಿರ ಚದರಡಿಗಿಂತ

ಹೆಚ್ಚಿರುವ ಖಾಲಿ ಭೂಮಿಗೆ (2)ನೇ ಉಪಪ್ರಕರಣದ (ಸಿ) ಖಂಡದ ಅನುಸಾರವಾಗಿ ಸ್ವತ್ತು ತೆರಿಗೆಯನ್ನು ವಿಧಿಸತಕ್ಕದ್ದು."

3. 102ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 102ನೇ ಪ್ರಕರಣದಲ್ಲಿ,-

(i) (1)ನೇ ಉಪಪ್ರಕರಣದಲ್ಲಿ,-

(ಎ) "ಪ್ರಕಟಿಸಲಾದ ಸ್ವತ್ತಿನ" ಎಂಬ ಪದಗಳ ತರುವಾಯ "ಚಾಲ್ತಿಯಲ್ಲಿರುವ" ಎಂಬ ಪದಗಳನ್ನು ಸೇರಿಸತಕ್ಕದ್ದು;

(ಬಿ) "ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿಗಳನ್ನು ಶೇಕಡಾ ಐವತ್ತಕ್ಕೆ" ಎಂಬ ಪದಗಳಿಗೆ "ಚಾಲ್ತಿಯಲ್ಲಿರುವ ಮಾರುಕಟ್ಟೆ ಮಾರ್ಗಸೂಚಿ ಮೌಲ್ಯದ ಶೇಕಡಾ ಇಪ್ಪತ್ತೈದಕ್ಕೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(ii) (2)ನೇ ಉಪಪ್ರಕರಣದಲ್ಲಿ "ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿಗಳನ್ನು ಶೇಕಡಾ ಐವತ್ತಕ್ಕೆ" ಎಂಬ ಪದಗಳಿಗೆ "ಚಾಲ್ತಿಯಲ್ಲಿರುವ ಮಾರುಕಟ್ಟೆ ಮಾರ್ಗಸೂಚಿ ಮೌಲ್ಯದ ಶೇಕಡಾ ಇಪ್ಪತ್ತೈದಕ್ಕೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

4. 102ಎ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 102ಎ ಪ್ರಕರಣಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"102ಎ. ಸ್ವತ್ತು ತೆರಿಗೆಯನ್ನು ಹೆಚ್ಚಿಸುವುದು.- 101 ಮತ್ತು 102ನೇ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಅವುಗಳಲ್ಲಿ ಯಾವುದೇ ಉಪಬಂಧದ ಅಡಿಯಲ್ಲಿ ನಿರ್ಧರಣೆ ಮಾಡಿದ ಮತ್ತು ವಿಧಿಸಿದ ಸ್ವತ್ತು ತೆರಿಗೆಯನ್ನು ಕರ್ನಾಟಕ ಸ್ವಾಂಪುಗಳ ಅಧಿನಿಯಮ, 1957ರ 45ಬಿ ಪ್ರಕರಣದ ಅಡಿಯಲ್ಲಿ ಸ್ವತ್ತಿನ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆಯ ವರ್ಷದಲ್ಲಿ ನಿರ್ಧರಣೆ ಮಾಡತಕ್ಕದ್ದು.

(2) ಪ್ರತಿ ಹಣಕಾಸು ವರ್ಷಕ್ಕೆ ಶೇಕಡಾ ಮೂರರಷ್ಟು ಆಸ್ತಿ ತೆರಿಗೆಯು ಹೆಚ್ಚಳವಾಗತಕ್ಕದ್ದು, ಅದರಲ್ಲಿ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆ ಮಾಡತಕ್ಕದ್ದಲ್ಲ:

ಪರಂತು, ಪೌರನಿಗಮವು, ಪ್ರತಿ ಹಣಕಾಸು ವರ್ಷಕ್ಕೆ ಶೇಕಡಾ ಐದಕ್ಕಿಂತ ಹೆಚ್ಚಲ್ಲದಷ್ಟು ಅಂಥ ಸ್ವತ್ತು ತೆರಿಗೆಯನ್ನು ಹೆಚ್ಚಿಸಬಹುದು ಮತ್ತು ಬೇರೆ ಬೇರೆ ಪ್ರದೇಶಗಳಿಗೆ ಹಾಗೂ ಬೇರೆ ಬೇರೆ ಕಟ್ಟಡಗಳು ಮತ್ತು ಭೂಮಿಗಳ ವರ್ಗಗಳಿಗೆ ಬೇರೆ ಬೇರೆ ದರಗಳ ಹೆಚ್ಚಳವನ್ನು ಮಾಡಬಹುದು:

ಮತ್ತೂ ಪರಂತು, ಈ ಪ್ರಕರಣದಲ್ಲಿ ಒಳಗೊಂಡಿರುವುದು ಯಾವುದೂ, ಸ್ವತ್ತು ತೆರಿಗೆಯನ್ನು ಇನ್ನೂ ಮುಂಚಿತವಾಗಿ ಪರಿಷ್ಕರಿಸುವಂತೆ ನಿರ್ದೇಶನ ನೀಡಲು ರಾಜ್ಯ ಸರ್ಕಾರಕ್ಕೆ ಇರುವ ಅಧಿಕಾರಕ್ಕೆ ಬಾಧಕ ಉಂಟು ಮಾಡುತ್ತದೆ ಎಂದು ಭಾವಿಸತಕ್ಕದ್ದಲ್ಲ.

ವಿವರಣೆ: "ಹಣಕಾಸು ವರ್ಷ" ಎಂದರೆ ಏಪ್ರಿಲ್ ಒಂದನೇ ದಿನಾಂಕದಿಂದ ಪ್ರಾರಂಭವಾಗುವ ವರ್ಷ"

5. ನಿರಸನ ಮತ್ತು ಉಳಿಸುವಿಕೆಗಳು.- (1) ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ಅಧ್ಯಾದೇಶ, 2021ನ್ನು (2021ರ ಕರ್ನಾಟಕ ಅಧ್ಯಾದೇಶ 02) ಈ ಮೂಲಕ ನಿರಸನಗೊಳಿಸಲಾಗಿದೆ.

(2) ಅಂಥ ನಿರಸನವು ಏನೇ ಒಳಗೊಂಡಿದ್ದರೂ ಸದರಿ ಅಧ್ಯಾದೇಶದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದ ಅಡಿಯಲ್ಲಿ ಏನೇ ಮಾಡಿದ್ದರೂ ಅಥವಾ ಯಾವುದೇ ಕ್ರಮವನ್ನು ಕೈಗೊಂಡಿದ್ದರೂ ಈ ಅಧಿನಿಯಮದ ಅಡಿಯಲ್ಲಿ ತಿದ್ದುಪಡಿಯಾದಂತೆ ಅದನ್ನು ಮೂಲ ಅಧಿನಿಯಮದ ಅಡಿಯಲ್ಲಿ ಮಾಡಲಾಗಿದೆ ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ನ್ನು (1964ರ ಕರ್ನಾಟಕ ಅಧಿನಿಯಮ 22) ಈ ಮುಂದಿನವುಗಳಿಗಾಗಿ,-

(i) ಅಸ್ತಿತ್ವದಲ್ಲಿರುವ ಸ್ವತ್ತು ತೆರಿಗೆ ವ್ಯವಸ್ಥೆಯನ್ನು ಪರಿಷ್ಕರಿಸಲು ಹಾಗೂ ಸರಳೀಕೃತ ಸ್ವತ್ತು ತೆರಿಗೆ ಮೂಲಾಧಾರವನ್ನು ಉಪಬಂಧಿಸಲು;

(ii) ಕರ್ನಾಟಕ ಸ್ವಾಂಪುಗಳ ಅಧಿನಿಯಮ, 1957ರ ಅಡಿಯಲ್ಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಮಾರ್ಗಸೂಚಿ ಮೌಲ್ಯಗಳಿಗೆ ಸ್ವತ್ತು ತೆರಿಗೆ ಮೂಲಾಧಾರವನ್ನು ಜೋಡಿಸುವ ಮೂಲಕ ಪೌರಸಭೆಗಳ ರಾಜಸ್ವಗಳನ್ನು ಸುಧಾರಿಸಲು; ಮತ್ತು

(iii) ಪೌರಸಭೆಗಳ ಸಬಲೀಕರಣದ ಉದ್ದೇಶಕ್ಕಾಗಿ ಸ್ವತ್ತು ತೆರಿಗೆ ಸುಧಾರಣೆಯನ್ನು ತರುವುದು ಅಪೇಕ್ಷಣೀಯವಾಗಿದ್ದು, 2020-21ನೇ ವರ್ಷಕ್ಕಾಗಿ ನಿವ್ವಳ ರಾಜ್ಯ ದೇಶೀಯ ಉತ್ಪನ್ನದ (ಜಿಎಸ್‌ಡಿಪಿ) ಶೇಕಡಾ 0.25 ಹೆಚ್ಚುವರಿ ಸಾಲಪಡೆವ ಮಿತಿಗೆ ಅರ್ಹವಾಗುವಂತೆ ರಾಜ್ಯ ಸರ್ಕಾರವನ್ನು ಸಶಕ್ತಗೊಳಿಸಲು,

- ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ.

ವಿಷಯವು ತುರ್ತುಸ್ವರೂಪದಾದ್ದರಿಂದ ಮತ್ತು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿ ಇಲ್ಲದಿದ್ದರಿಂದ, ಮೇಲಿನ ಉದ್ದೇಶವನ್ನು ಸಾಧಿಸಲು ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ಅಧ್ಯಾದೇಶ, 2021ನ್ನು (2021ರ ಕರ್ನಾಟಕ ಅಧ್ಯಾದೇಶ 02) ಪ್ರಖ್ಯಾಪಿಸಲಾಗಿತ್ತು.

ಈ ವಿಧೇಯಕವು ಅಧ್ಯಾದೇಶದ ಬದಲಿ ವಿಧೇಯಕವಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಗಳ 80ನೇ ನಿಯಮದ (1)ನೇ ಉಪನಿಯಮದ ಮೂಲಕ ಅಗತ್ಯಪಾಡಿಸಲಾದಂತೆ ವಿವರಣಾತ್ಮಕ ಹೇಳಿಕೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ನ್ನು (1964ರ ಕರ್ನಾಟಕ ಅಧಿನಿಯಮ 22) ಈ ಮುಂದಿನವುಗಳಿಗಾಗಿ,-

(i) ಅಸ್ತಿತ್ವದಲ್ಲಿರುವ ಸ್ವತ್ತು ತೆರಿಗೆ ವ್ಯವಸ್ಥೆಯನ್ನು ಪರಿಷ್ಕರಿಸಲು ಹಾಗೂ ಸರಳೀಕೃತ ಸ್ವತ್ತು ತೆರಿಗೆ ಮೂಲಾಧಾರವನ್ನು ಉಪಬಂಧಿಸಲು;

(ii) ಕರ್ನಾಟಕ ಸ್ವಾಂಪುಗಳ ಅಧಿನಿಯಮ, 1957ರ ಅಡಿಯಲ್ಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಮಾರ್ಗಸೂಚಿ ಮೌಲ್ಯಗಳಿಗೆ ಸ್ವತ್ತು ತೆರಿಗೆ ಮೂಲಾಧಾರವನ್ನು ಜೋಡಿಸುವ ಮೂಲಕ ಪೌರಸಭೆಗಳ ರಾಜಸ್ವಗಳನ್ನು ಸುಧಾರಿಸಲು; ಮತ್ತು

(iii) ಪೌರಸಭೆಗಳ ಸಬಲೀಕರಣದ ಉದ್ದೇಶಕ್ಕಾಗಿ ಸ್ವತ್ತು ತೆರಿಗೆ ಸುಧಾರಣೆಯನ್ನು ತರುವುದು ಅಪೇಕ್ಷಣೀಯವಾಗಿದ್ದು, 2020-21ನೇ ವರ್ಷಕ್ಕಾಗಿ ನಿವ್ವಳ ರಾಜ್ಯ ದೇಶೀಯ ಉತ್ಪನ್ನದ (ಜಿಎಸ್ ಡಿಪಿ) ಶೇಕಡಾ 0.25 ಹೆಚ್ಚುವರಿ ಸಾಲಪಡೆವ ಮಿತಿಗೆ ಅರ್ಹವಾಗುವಂತೆ ರಾಜ್ಯ ಸರ್ಕಾರವನ್ನು ಸಶಕ್ತಗೊಳಿಸಲು,

- ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ.

ವಿಷಯವು ತುರ್ತುಸ್ವರೂಪದಾದ್ದರಿಂದ ಮತ್ತು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿ ಇಲ್ಲದಿದ್ದುದರಿಂದ, ಮೇಲಿನ ಉದ್ದೇಶವನ್ನು ಸಾಧಿಸಲು ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ಅಧ್ಯಾದೇಶ, 2021ನ್ನು (2021ರ ಕರ್ನಾಟಕ ಅಧ್ಯಾದೇಶ 02) ಪ್ರಖ್ಯಾಪಿಸಲಾಗಿತ್ತು.

ಎನ್. ನಾಗರಾಜ

ಪೌರಾಡಳಿತ ಮತ್ತು ಕಬ್ಬು ಅಭಿವೃದ್ಧಿ ಸಚಿವರು

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ(ಪ್ರ)

ಕರ್ನಾಟಕ ವಿಧಾನ ಸಭೆ

ಅನುಬಂಧ
ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ
(1964ರ ಕರ್ನಾಟಕ ಅಧಿನಿಯಮ ಸಂಖ್ಯೆ 22) ಉದ್ಘಾತ ಭಾಗ

XX

XX

XX

101. ಸ್ವತ್ತು ತೆರಿಗೆಯ ವಿವರಣೆ ಮತ್ತು ವರ್ಗ.- (1) ಈ ಅಧಿನಿಯಮದ ಅಥವಾ ಯಾವುದೇ ಇತರ ಕಾನೂನಿನ ಮೇರೆಗೆ ವಿನಾಯಿತಿಗೊಳಿಸಿದ್ದ ಹೊರತು, ನಗರದೊಳಗೆ ಇರುವ ಎಲ್ಲ ಕಟ್ಟಡಗಳ ಅಥವಾ ಖಾಲಿ ಭೂಮಿಯ ಅಥವಾ ಅವೆರಡರ ಮೇಲೆ ಪ್ರತಿವರ್ಷ ಸ್ವತ್ತು ತೆರಿಗೆಯನ್ನು ವಿಧಿಸತಕ್ಕದ್ದು.

(2) ಸ್ವತ್ತು ತೆರಿಗೆಯನ್ನು,-

(ಎ) ವಾಣಿಜ್ಯ ಕಟ್ಟಡಗಳ ಸಂಬಂಧದಲ್ಲಿ ತೆರಿಗೆಗೆ ಗುರಿಯಾಗತಕ್ಕ ಕಟ್ಟಡದ ಮೂಲ ಬೆಲೆಯ ಶೇಕಡಾ 0.5 ಕ್ಕಿಂತ ಒಂದು ಸಾವಿರಕ್ಕೆ ಐದು ರೂಪಾಯಿಗಳು ಕಡಿಮೆಯಿಲ್ಲದ ಶೇಕಡಾ ಮೂರಕ್ಕಿಂತ ಹೆಚ್ಚಿಲ್ಲದ ಶೇಕಡಾವಾರಿನಂತೆ;

(ಬಿ) ವಾಸದ ಕಟ್ಟಡ ಮತ್ತು ವಾಣಿಜ್ಯೇತರ ಕಟ್ಟಡಗಳ ಸಂಬಂಧದಲ್ಲಿ ತೆರಿಗೆಗೆ ಗುರಿಯಾಗತಕ್ಕ ಕಟ್ಟಡದ ಮೂಲ ಬೆಲೆಯ ಶೇಕಡಾ 0.3 ಕ್ಕಿಂತ (ಸಾವಿರಕ್ಕೆ ಮೂರು ರೂಪಾಯಿಗಳು) ಕಡಿಮೆಯಿಲ್ಲದ ಮತ್ತು ಶೇಕಡಾ ಒಂದಕ್ಕಿಂತ (ಸಾವಿರಕ್ಕೆ ಹತ್ತು ರೂಪಾಯಿಗಳು) ಹೆಚ್ಚಿಲ್ಲದಂಥ ಶೇಕಡಾವಾರಿನಂತೆ;

(ಸಿ) ಒಂದು ಸಾವಿರ ಚದರ ಮೀಟರಿಗಿಂತ ಹೆಚ್ಚಿಲ್ಲದ ಅಳತೆಯ ಖಾಲಿ ಭೂಮಿಯ ಸಂಬಂಧದಲ್ಲಿ, ತೆರಿಗೆಗೆ ಗುರಿಯಾಗತಕ್ಕ ಭೂಮಿಯ ಮೂಲ ಬೆಲೆಯ ಶೇಕಡಾ 0.1 ಕ್ಕಿಂತ (ಸಾವಿರಕ್ಕೆ ಒಂದು ರೂಪಾಯಿಗಳು) ಕಡಿಮೆಯಿಲ್ಲದ ಶೇಕಡಾ 0.5 ಕ್ಕಿಂತ (ಸಾವಿರಕ್ಕೆ ಐದು ರೂಪಾಯಿಗಳು) ಹೆಚ್ಚಿಲ್ಲದಂತೆ ಶೇಕಡಾವಾರಿನಂತೆ.

(ಡಿ) ಒಂದು ಸಾವಿರ ಚದರ ಮೀಟರಿಗಿಂತ ಹೆಚ್ಚಿನ ಆದರೆ ನಾಲ್ಕು ಸಾವಿರ ಚದರ ಮೀಟರಿಗಿಂತ ಹೆಚ್ಚಿಲ್ಲದ ಅಳತೆಯ ಖಾಲಿ ಭೂಮಿಯ ಸಂಬಂಧದಲ್ಲಿ, ಶೇಕಡಾ 0.025 ಕ್ಕಿಂತ (ಲಕ್ಷಕ್ಕೆ ಇಪ್ಪತ್ತೈದು ರೂಪಾಯಿಗಳು) ಕಡಿಮೆಯಿಲ್ಲದ ಮತ್ತು ಶೇಕಡಾ 0.1ಕ್ಕಿಂತ (ಲಕ್ಷಕ್ಕೆ ನೂರು ರೂಪಾಯಿಗಳು) ಹೆಚ್ಚಿಲ್ಲದಂತೆ ಶೇಕಡಾವಾರಿನಂತೆ;

(ಇ) ನಾಲ್ಕು ಸಾವಿರ ಚದರ ಮೀಟರಿಗಿಂತ ಹೆಚ್ಚಿನ ಅಳತೆಯ ಖಾಲಿಭೂಮಿಯ ಸಂಬಂಧದಲ್ಲಿ, ಶೇಕಡಾ 0.01 ಕ್ಕಿಂತ (ಲಕ್ಷಕ್ಕೆ ಹತ್ತು ರೂಪಾಯಿಗಳು) ಕಡಿಮೆಯಿಲ್ಲದ ಮತ್ತು ಶೇಕಡಾ 0.01 ಕ್ಕಿಂತ (ಲಕ್ಷಕ್ಕೆ ನೂರು ರೂಪಾಯಿಗಳು) ಹೆಚ್ಚಿಲ್ಲದಂತೆ ಶೇಕಡಾವಾರಿನಂತೆ.

(3) ಉಪ-ಪ್ರಕರಣ (2)ರಲ್ಲಿ ನಿರ್ದಿಷ್ಟಪಡಿಸಲಾದ ದರಗಳ ಗರಿಷ್ಠ ಹಾಗೂ ಕನಿಷ್ಠ ಪ್ರಯಾಣಕ್ಕೊಳಪಟ್ಟು, ಸ್ಥಳ, ಕಟ್ಟಡ ನಿರ್ಮಾಣದ ಮಾದರಿ, ಖಾಲಿಭೂಮಿಯ ಅಥವಾ ಅವೆರಡರ ಅಥವಾ ಕಟ್ಟಡದ ಉಪಯೋಗದ ಸ್ವರೂಪ, ಖಾಲಿಭೂಮಿಯ ವಿಸ್ತೀರ್ಣ ಅಥವಾ ಕಟ್ಟಡದ ಪ್ಲಾಂಟ್ ಏರಿಯಾ, ಕಟ್ಟಡದ ಕಾಲಾವಧಿ ಮತ್ತು ನಿಯಮಿಸಬಹುದಾದಂತೆ ಅಂಥ ಮಾನದಂಡಗಳನ್ನು ಗಮನಿಸಿ ತೆರಿಗೆಗೆ ಗುರಿಯಾಗತಕ್ಕ ಕಟ್ಟಡಗಳ ಅಥವಾ ಖಾಲಿಭೂಮಿಯ ಸ್ವತ್ತಿನ ಮೂಲಮೌಲ್ಯದ ಅಂಥ ಶೇಕಡವಾರು ಪ್ರಮಾಣದಲ್ಲಿ ಮುನ್ಸಿಪಲ್ ಕೌನ್ಸಿಲ್ ಸ್ವತ್ತು ತೆರಿಗೆಯನ್ನು ನಿಗದಿಪಡಿಸತಕ್ಕದ್ದು.

ಪರಂತು, ಹಾಗೆ ನಿಗದಿಪಡಿಸಲಾದ ಶೇಕಡಾವಾರು ಪ್ರಮಾಣವು, ಬೇರೆಬೇರೆ ಪ್ರದೇಶಗಳಲ್ಲಿ ಮತ್ತು ಕಟ್ಟಡಗಳ ಹಾಗೂ ಭೂಮಿಗಳ ಬೇರೆಬೇರೆ ವರ್ಗಗಳಿಗೆ ಬೇರೆಬೇರೆಯಾಗಿರಬಹುದು.

ಮತ್ತು ಪರಂತು, ಒಂದು ಕಟ್ಟಡಕ್ಕೆ ಹೊಂದಿಕೊಂಡಿರುವ ಭೂಮಿಗೆ, ಸ್ವತ್ತು ತೆರಿಗೆಯ ವಿಧಿಸುವಿಕೆಯಿಂದ ವಿನಾಯಿತಿಯನ್ನು ನೀಡತಕ್ಕದ್ದು.

XX

XX

XX

102. ಸ್ವತ್ತು ತೆರಿಗೆಯ ನಿರ್ಧರಣೆಯ ವಿಧಾನ.- (1) ತೆರಿಗೆಗೆ ಗುರಿಯಾಗತಕ್ಕ ಕಟ್ಟಡದ ಸ್ವತ್ತಿನ ಮೂಲ ಮೌಲ್ಯವನ್ನು, ಕಟ್ಟಡವು ಆವರಿಸಿಕೊಂಡಿರುವ ಭೂಮಿಸಹಿತವಾಗಿ ನಿರ್ಧರಣೆ ಮಾಡತಕ್ಕದ್ದು. ತೆರಿಗೆಗೆ ಗುರಿಯಾಗತಕ್ಕ ಅಂಥ ಭೂಮಿಯ ಸ್ವತ್ತಿನ ಮೂಲ ಮೌಲ್ಯವನ್ನು ಕರ್ನಾಟಕ ಸ್ವಾಸ್ಥ್ಯ ಅಧಿನಿಯಮ, 1957ರ 45ಬಿ ಪ್ರಕರಣದ ಅಡಿಯಲ್ಲಿ ಪ್ರಕಟಿಸಲಾದ ಸ್ವತ್ತಿನ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿಗಳನ್ನು ಗಮನದಲ್ಲಿರಿಸಿಕೊಂಡು ನಿರ್ಧರಣೆ ಮಾಡತಕ್ಕದ್ದು. ನಿಯಮಿಸಬಹುದಾದಂಥ ನಿಯಮಗಳಿಗೊಳಪಟ್ಟು, ತೆರಿಗೆಗೆ ಗುರಿಯಾಗತಕ್ಕ ಕಟ್ಟಡದ ಸ್ವತ್ತಿನ ಮೂಲ ಮೌಲ್ಯವು, ಕರ್ನಾಟಕ ಸ್ವಾಸ್ಥ್ಯ ಅಧಿನಿಯಮ, 1957ರ 45ಬಿ ಪ್ರಕರಣದ ಅಡಿಯಲ್ಲಿ ಪ್ರಕಟಿಸಿದ ಸ್ವತ್ತುಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿಗಳನ್ನು ಶೇಕಡಾ ಐವತ್ತಕ್ಕೆ ಸಮನಾದ ತೆರಿಗೆಯಲ್ಲಿ, ತೆರಿಗೆ ನಿರ್ಧರಣೆ ಸಮಯದಲ್ಲಿ ಸರ್ಕಾರವು ಕಾಲಕಾಲಕ್ಕೆ ಅಧಿಸೂಚಿಸಬಹುದಾದಂಥ ಸವಕಳಿಯನ್ನು ಕಳೆದ ತರುವಾಯ ಬರುವ ಮೌಲ್ಯವಾಗಿರತಕ್ಕದ್ದು.

(2) ತೆರಿಗೆಗೆ ಗುರಿಯಾಗತಕ್ಕ ಖಾಲಿ ಭೂಮಿಯ ಸ್ವತ್ತಿನ ಮೂಲ ಮೌಲ್ಯವನ್ನು, ಕರ್ನಾಟಕ ಸ್ವಾಸ್ಥ್ಯ ಅಧಿನಿಯಮ, 1957ರ 45ಬಿ ಪ್ರಕರಣದ ಅಡಿಯಲ್ಲಿ ಸರ್ಕಾರವು ಅಧಿಸೂಚಿಸಿದ ಭೂಮಿಯ, ಪ್ರಕಟಿಸಲಾದ ಸ್ವತ್ತಿನ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿಗಳನ್ನು ಶೇಕಡಾ ಐವತ್ತಕ್ಕೆ ಸಮನಾಗಿ ಮಾಡತಕ್ಕದ್ದು.

102ಎ. ಸ್ವತ್ತು ತೆರಿಗೆಯನ್ನು ಹೆಚ್ಚಿಸುವುದು.- 101 ಮತ್ತು 102ನೇ ಪ್ರಕರಣದಲ್ಲಿ ಏನೇ ಇದ್ದರೂ, ಅವುಗಳಲ್ಲಿ ಯಾವುದೇ ಉಪಬಂಧದ ಅಡಿಯಲ್ಲಿ ನಿರ್ಧರಣೆ ಮಾಡಲಾದ ಮತ್ತು ವಿಧಿಸಿದ ಸ್ವತ್ತು ತೆರಿಗೆಯನ್ನು ಆ ತರುವಾಯದ ಪ್ರತಿಯೊಂದು ವರ್ಷವೂ ನಿರ್ಧರಣೆ ಮಾಡತಕ್ಕದ್ದಲ್ಲ. ಆದರೆ, 2005-2006ನೇ ಹಣಕಾಸು ವರ್ಷದಿಂದ ಪ್ರಾರಂಭಿಸಿ ಪ್ರತಿ ಮೂರು ವರ್ಷಕ್ಕೊಮ್ಮೆ ತೆರಿಗೆಯು ಶೇಕಡಾ ಹದಿನೈದರಷ್ಟು ಹೆಚ್ಚಾಗತಕ್ಕದ್ದು:

ಪರಂತು, ಮುನ್ಸಿಪಲ್ ಕೌನ್ಸಿಲ್, ಮೂರು ವರ್ಷಗಳಲ್ಲಿ ಒಂದು ಸಲ 2[xxx]2 ಅಂಥ ಸ್ವತ್ತು ತೆರಿಗೆಯನ್ನು ಹೆಚ್ಚಿಸಬಹುದು ಮತ್ತು ಬೇರೆ ಬೇರೆ ಪ್ರದೇಶಗಳಿಗೆ ಮತ್ತು ಕಟ್ಟಡಗಳ ಮತ್ತು ಭೂಮಿಗಳ ಬೇರೆ ಬೇರೆ ವರ್ಗಗಳಿಗೆ ಬೇರೆ ಬೇರೆ ದರದಲ್ಲಿ ತೆರಿಗೆಯನ್ನು ಹೆಚ್ಚಿಸಬಹುದು:

ಮತ್ತು ಪರಂತು, ಈ ಪ್ರಕರಣದ ಅಡಿಯಲ್ಲಿ ಮೂರು ವರ್ಷಗಳ ಬ್ಲಾಕ್ ಅವಧಿಯಲ್ಲಿ ಸ್ವತ್ತು ತೆರಿಗೆ ನಿರ್ಧರಣೆ ಮಾಡದೇ ಇರುವುದು, ಯಾವ ಕಟ್ಟಡಕ್ಕೆ ಸಂಬಂಧಿಸಿದಂತೆ ಯಾವುದೇ ವಿಸ್ತರಣೆಮಾರ್ಪಾಟು ಅಥವಾ ಬದಲಾವಣೆ ಮಾಡಲಾಗಿದೆಯೋ ಆ ಕಟ್ಟಡಕ್ಕೆ ಅನ್ವಯವಾಗತಕ್ಕದ್ದಲ್ಲ:

ಅಲ್ಲದೇ ಪರಂತು, ಈ ಪ್ರಕರಣದಲ್ಲಿ ಏನೇ ಇದ್ದರೂ, ಸ್ವತ್ತು ತೆರಿಗೆಯನ್ನು ಇನ್ನೂ ಮುಂಚಿತವಾಗಿಯೇ ಪುನರ್ ಪರಿಶೀಲನೆ ಮಾಡುವಂತೆ ನಿರ್ದೇಶಿಸಲು ರಾಜ್ಯ ಸರ್ಕಾರಕ್ಕೆ ಇರುವ ಅಧಿಕಾರಕ್ಕೆ ಬಾಧಕವನ್ನುಂಟು ಮಾಡುತ್ತದೆ ಎಂದು ಭಾವಿಸತಕ್ಕದ್ದಲ್ಲ.

XX

XX

XX